



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಆ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/226/2024-25

ದಿನಾಂಕ: 09.01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Aರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Bರಲ್ಲಿ ನೆಲ+02ಅಂತಸ್ತುಗಳು ಒಟ್ಟು 20 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಮೆ|| ನಿರ್ವಣ ಡೆವಲಪರ್ಸ್, ಇವರ ಮನವಿ ದಿನಾಂಕ: 23.12.2024.

2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಸೀದಿ ಸಂಖ್ಯೆ: 5452, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Aರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Bರಲ್ಲಿ ನೆಲ+02ಅಂತಸ್ತುಗಳು ಒಟ್ಟು 20 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್., ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಚಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಘೋರ್ಷರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

09/01/25

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಖುರ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಜಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಿಂತ್ ವಿಸ್ತೀರ್ಣ	-	2968.6ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	6173.70ಚ.ಮೀ.
vii)	ಕಟ್ಟಡದ ಎತ್ತರ	ನಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಜಿನ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ವಕ್ವರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

ಇವರಿಗೆ,

ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.

- ಯಥಾ ಪ್ರತಿಯನ್ನು:
1. ಕಾರ್ಯದರ್ಶಿಗಳು, ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ನಂ. 1/14, 2ನೇ ಮಹಡಿ, ಸಿಲ್ವರ್ ಬ್ಲಾಕ್, ಯೂನಿಟಿ ಬಿಲ್ಡಿಂಗ್ ಹಿಂಭಾಗ, 3ನೇ ಕ್ರಾಸ್, ಮಿಷನ್ ರಸ್ತೆ, ಬೆಂಗಳೂರು. ಇವರಿಗೆ ಅನುಮೋದಿತ ನಕ್ಷೆ ಪ್ರತಿಯೊಂದಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.
 2. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಮೇತನಹಳ್ಳಿ ಗ್ರಾಮ ಪಂಚಾಯಿತಿ, ಹೊಸಕೋಟೆ ತಾಲ್ಲೂಕು ಇವರಿಗೆ ಕಟ್ಟಡ ನಕ್ಷೆಯ ಪ್ರತಿಗಳೊಂದಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/227/2024-25

ದಿನಾಂಕ: 09.01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Cರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Dರಲ್ಲಿ ನೆಲ+02ಅಂತಸ್ತುಗಳು ಒಟ್ಟು 20 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಮೆ|| ನಿರ್ವಣ ಡೆವಲಪರ್ಸ್., ಇವರ ಮನವಿ ದಿನಾಂಕ: 23.12.2024.

2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5451, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Cರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Dರಲ್ಲಿ ನೆಲ+02ಅಂತಸ್ತುಗಳು ಒಟ್ಟು 20 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ ತನ್ವಯ್ ತ್ರಿಲೋಕಾಚಂದ್ ಅಗರ್ವಾಲ್., ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

6
09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಘೋರ್ಷರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

6/09/01/25

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಖುರ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಚಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಾಟ್ ವಿಸ್ತೀರ್ಣ	-	2968.6ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	6173.70 ಚ.ಮೀ.
vii)	ಕಟ್ಟಡದ ಎತ್ತರ	ನೆಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಚ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

6
09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ಟ್ರಕ್ಚರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ್ರ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ

ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ

ಪ್ರಾಧಿಕಾರ, ಬೆಂಗಳೂರು.

೫

ಇವರಿಗೆ,

ಮೆ|| ನಿರ್ಮಾಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/228/2024-25

ದಿನಾಂಕ: 09.01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ಥತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Eರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Fರಲ್ಲಿ ನೆಲ+02ಅಂತಸ್ತುಗಳು ಒಟ್ಟು 22 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಮೆ|| ನಿರ್ವಣ ಡೆವಲಪರ್ಸ್, ಇವರ ಮನವಿ ದಿನಾಂಕ: 23.12.2024.

2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5450, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ಥತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Eರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Fರಲ್ಲಿ ನೆಲ+02ಅಂತಸ್ತುಗಳು ಒಟ್ಟು 22 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ್ ತ್ರಿಲೋಕಚಂದ್ ಅಗರ್ವಾಲ್., ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಘೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಮಿರ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಜಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಿಂತ್ ವಿಸ್ತೀರ್ಣ	-	3265.46 ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	6791.07 ಚ.ಮೀ.
vii)	ಕಟ್ಟಡದ ಎತ್ತರ	ನೆಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಜಿಂಗ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ಟ್ರಕ್ಚರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ್ರ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

೫

ಇವರಿಗೆ,

ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್ ಚಂದ್ ಅಗರ್‌ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಆ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/229/2024-25

ದಿನಾಂಕ: 09.01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Gರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Hರಲ್ಲಿ ನೆಲ+02ಅಂತಸ್ತುಗಳು ಒಟ್ಟು 14 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಮೆ|| ನಿರ್ವಣ ಡೆವಲಪರ್ಸ್, ಇವರ ಮನವಿ ದಿನಾಂಕ: 23.12.2024.

2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5449, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Gರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Hರಲ್ಲಿ ನೆಲ+02ಅಂತಸ್ತುಗಳು ಒಟ್ಟು 14 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ್ ತ್ರಿಲೋಕಚಂದ್ ಅಗರ್ವಾಲ್., ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

6/09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರೆಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರೆಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪದಾಖಲೆ ಅಥವಾ ಇನ್ನಿತರೆ ಫೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

6/09/01/25

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಖುರ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಜಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಿಂತ್ ವಿಸ್ತೀರ್ಣ	-	2068.59ಚ.ಮೀ.ಗಳು
v)	ಕ್ಷೇತ್ರಾಪರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	4317.79 ಚ.ಮೀ.
vii)	ಕಟ್ಟಡದ ಎತ್ತರ	ನಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಜಿನ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

6
09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ಟ್ರಕ್ಚರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ್ರ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ

ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ

ಪ್ರಾಧಿಕಾರ, ಬೆಂಗಳೂರು.

೫

ಇವರಿಗೆ,

ಮೆ|| ನಿರ್ಮಾಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಆ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/233/2024-25

ದಿನಾಂಕ: 09/01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-1ರಲ್ಲಿ ನೆಲ+02ಅಂತಸ್ತುಗಳು ಒಟ್ಟು 02 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಮೆ|| ನಿರ್ವಣ ಡೆವಲಪರ್ಸ್., ಇವರ ಮನವಿ ದಿನಾಂಕ: 23.12.2024.

2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5455, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-1ರಲ್ಲಿ ನೆಲ+02ಅಂತಸ್ತುಗಳು ಒಟ್ಟು 02 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ್ ಶ್ರೀಲೋಕ್‌ಚಂದ್ ಅಗರ್‌ವಾಲ್., ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಘೋರ್ಷಣಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಮಿಚ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಜಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಿಂತ್ ವಿಸ್ತೀರ್ಣ	-	294.50 ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	616.42 ಚ.ಮೀ.
vii)	ಕಟ್ಟಡದ ಎತ್ತರ	ನೆಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಜಿನ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

..4..

09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸೆಬಿಲಿಟಿ ಸರ್ವಿಫೀಕೇಟ್‌ನ್ನು ಸ್ಟ್ರಕ್ಚರ್‌ಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ್ರ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

೨೨

ಇವರಿಗೆ,

ಮೆ|| ನಿರ್ಮಾಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್ ಚಂದ್ ಅಗರ್‌ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/224/2024-25

ದಿನಾಂಕ: 09.01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Jರಲ್ಲಿ ನೆಲ+02ಅಂತಸ್ತುಗಳು ಒಟ್ಟು 06 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

- ಉಲ್ಲೇಖ:** 1. ಮೆ|| ನಿರ್ವಣ ಡೆವಲಪರ್ಸ್, ಇವರ ಮನವಿ ದಿನಾಂಕ: 23.12.2024.
2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5454, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Jರಲ್ಲಿ ನೆಲ+02ಅಂತಸ್ತುಗಳು ಒಟ್ಟು 06 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್, ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಫೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿಧ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗಿರತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

09/01/25

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಮಿರ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಜಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಿಂತ್ ವಿಸ್ತೀರ್ಣ	-	883.50 ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	1849.26ಚ.ಮೀ.
vii)	ಕಟ್ಟಡದ ಎತ್ತರ	ನೆಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಜಿಂಗ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

6
09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ಟ್ರಕ್ಚರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

ll

ಇವರಿಗೆ,

ಮೆ|| ನಿರ್ಮಾಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್ ಚಂದ್ ಅಗರ್‌ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.

- ಯಥಾ ಪ್ರತಿಯನ್ನು:
1. ಕಾರ್ಯದರ್ಶಿಗಳು, ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ನಂ. 1/14, 2ನೇ ಮಹಡಿ, ಸಿಲ್ವರ್ ಬ್ಲಾಕ್, ಯೂನಿಟಿ ಬಿಲ್ಡಿಂಗ್ ಹಿಂಭಾಗ, 3ನೇ ಕ್ರಾಸ್, ಮಿಷನ್ ರಸ್ತೆ, ಬೆಂಗಳೂರು. ಇವರಿಗೆ ಅನುಮೋದಿತ ನಕ್ಷೆ ಪ್ರತಿಯೊಂದಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.
 2. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಮೇತನಹಳ್ಳಿ ಗ್ರಾಮ ಪಂಚಾಯಿತಿ, ಹೊಸಕೋಟೆ ತಾಲ್ಲೂಕು ಇವರಿಗೆ ಕಟ್ಟಡ ನಕ್ಷೆಯ ಪ್ರತಿಗಳೊಂದಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲಿ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/230/2024-25

ದಿನಾಂಕ: 09.01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ಥತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Kರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Lರಲ್ಲಿ ನೆಲ+02ಅಂತಸ್ತುಗಳು ಒಟ್ಟು 12 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಮೆ|| ನಿರ್ವಣ ಡೆವಲಪರ್ಸ್, ಇವರ ಮನವಿ ದಿನಾಂಕ: 23.12.2024.

2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5448, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ಥತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Kರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Lರಲ್ಲಿ ನೆಲ+02ಅಂತಸ್ತುಗಳು ಒಟ್ಟು 12 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್., ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಘೋರ್ಷರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

6
09/01/25

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಖುರ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಚಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಾಟ್ ವಿಸ್ತೀರ್ಣ	-	1781.16ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	3704.22ಚ.ಮೀ.
vii)	ಕಟ್ಟಡದ ಎತ್ತರ	ನಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಜಿನ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

6
09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ಟ್ರಕ್ಚರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ್ರ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

ಇವರಿಗೆ,

ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/232/2024-25

ದಿನಾಂಕ: 09.01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ಥಿತಿ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Mರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Nರಲ್ಲಿ ನೆಲ+02ಅಂತಸ್ತುಗಳು ಒಟ್ಟು 12 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಮೆ|| ನಿರ್ವಣ ಡೆವಲಪರ್ಸ್., ಇವರ ಮನವಿ ದಿನಾಂಕ: 23.12.2024.

2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5447, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ಥಿತಿ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Mರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Nರಲ್ಲಿ ನೆಲ+02ಅಂತಸ್ತುಗಳು ಒಟ್ಟು 12 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ್ ತ್ರಿಲೋಕಚಂದ್ ಅಗರ್ವಾಲ್., ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಘೋರ್ಷರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

6/09/01/25

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಖುರ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಜಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಿಂತ್ ವಿಸ್ತೀರ್ಣ	-	1781.16ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	3704.22ಚ.ಮೀ.
vii)	ಕಟ್ಟಡದ ಎತ್ತರ	ನಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಜಿಂಗ್	-	-
xii)	ಕಟ್ಟಡ ರೇಬೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

6/09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ಟ್ರಕ್ಚರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ್ರ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

ಇವರಿಗೆ,

ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್‌ಚಂದ್ ಅಗರ್‌ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/225/2024-25

ದಿನಾಂಕ: 09.01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ಥಿತಿ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Oರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Prಲ್ಲಿ ನೆಲ+02ಅಂತಸ್ತುಗಳು ಒಟ್ಟು 12 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಮೆ|| ನಿರ್ವಣ ಡೆವಲಪರ್, ಇವರ ಮನವಿ ದಿನಾಂಕ: 23.12.2024.

2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5453, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ಥಿತಿ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Oರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Prಲ್ಲಿ ನೆಲ+02ಅಂತಸ್ತುಗಳು ಒಟ್ಟು 12 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್., ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರೆಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಘೋರ್ಷರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

2/09/01/25

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಮಿರ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಜಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಿಂತ್ ವಿಸ್ತೀರ್ಣ	-	1781.16 ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	3704.22 ಚ.ಮೀ.
vii)	ಕಟ್ಟಡದ ಎತ್ತರ	ನೆಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಜಿನ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) : ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ಟ್ರಕ್ಚರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ್ರ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

೪೨

ಇವರಿಗೆ,

ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.

- ಯಥಾ ಪ್ರತಿಯನ್ನು:
1. ಕಾರ್ಯದರ್ಶಿಗಳು, ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ನಂ. 1/14, 2ನೇ ಮಹಡಿ, ಸಿಲ್ವರ್ ಬ್ಲಾಕ್, ಯೂನಿಟಿ ಬಿಲ್ಡಿಂಗ್ ಹಿಂಭಾಗ, 3ನೇ ಕ್ರಾಸ್, ಮಿಷನ್ ರಸ್ತೆ, ಬೆಂಗಳೂರು. ಇವರಿಗೆ ಅನುಮೋದಿತ ನಕ್ಷೆ ಪ್ರತಿಯೊಂದಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.
 2. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಮೇತನಹಳ್ಳಿ ಗ್ರಾಮ ಪಂಚಾಯಿತಿ, ಹೊಸಕೋಟೆ ತಾಲ್ಲೂಕು ಇವರಿಗೆ ಕಟ್ಟಡ ನಕ್ಷೆಯ ಪ್ರತಿಗಳೊಂದಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಲ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/231/2024-25

ದಿನಾಂಕ: 09.01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Qರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Rರಲ್ಲಿ ನೆಲ+02ಅಂತಸ್ತುಗಳು ಒಟ್ಟು 12 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

- ಉಲ್ಲೇಖ:** 1. ಮೆ|| ನಿರ್ವಣ ಡೆವಲಪರ್ಸ್, ಇವರ ಮನವಿ ದಿನಾಂಕ: 23.12.2024.
2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5446, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Qರಲ್ಲಿ ನೆಲ+02ಅಂತಸ್ತುಗಳು ಮತ್ತು ಬ್ಲಾಕ್-Rರಲ್ಲಿ ನೆಲ+02ಅಂತಸ್ತುಗಳು ಒಟ್ಟು 12 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ ತ್ರಿಲೋಕಚಂದ್ ಅಗರ್ವಾಲ್., ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ - ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಯಮಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಫೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಖುರ್ಚಿ ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಜಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಾಟ್ ವಿಸ್ತೀರ್ಣ	-	1780.76 ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	3703.18 ಚ.ಮೀ.
vii)	ಕಟ್ಟಡದ ಎತ್ತರ	ನೆಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಚನ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

6
09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ವಕ್ವರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ್ರ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ

ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ

ಪ್ರಾಧಿಕಾರ, ಬೆಂಗಳೂರು.

೫೫

ಇವರಿಗೆ,

ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್‌ಚಂದ್ ಅಗರ್‌ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಆ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ: STRRPA/TP/CC/223/2024-25

ದಿನಾಂಕ: 09 .01.2025.

ಪ್ರಾರಂಭಿಕ ಪ್ರಮಾಣ ಪತ್ರ

ನಮೂನೆ- III

ನಿಯಮ- 35

ವಿಷಯ: ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Sರಲ್ಲಿ ನೆಲ+02ಅಂತಸ್ತುಗಳು ಒಟ್ಟು 05 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡಲು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1)ರ ಅಡಿಯಲ್ಲಿ ಅನುಮೋದಿಸಿ ಪ್ರಾರಂಭಿಕ ಪ್ರಮಾಣ ಪತ್ರ ನೀಡುವ ಬಗ್ಗೆ.

ಉಲ್ಲೇಖ: 1. ಮೆ|| ನಿರ್ವಣ ಡೆವಲಪರ್ಸ್, ಇವರ ಮನವಿ ದಿನಾಂಕ: 23.12.2024.

2. ಈ ಪ್ರಾಧಿಕಾರಕ್ಕೆ ಪಾವತಿಸಲಾದ ಶುಲ್ಕ ರಶೀದಿ ಸಂಖ್ಯೆ: 5455, ದಿನಾಂಕ: 04.01.2025.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೊಸಕೋಟೆ ತಾಲ್ಲೂಕು, ಕಸಬಾ ಹೋಬಳಿ, ಕೊರಳೂರು ಗ್ರಾಮದ ಸ.ನಂ.192/1, 192/2, 193, 194, 195/1, 195/2, 196, 197/1, 197/2 ಮತ್ತು ಅಪ್ಪಾಜಿಪುರ ಗ್ರಾಮದ ಸ.ನಂ.20/1ರಲ್ಲಿ ಒಟ್ಟು 12ಎಕರೆ-36¼ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ಅನುಮೋದನೆಯಾಗಿರುವ ವಸತಿ ಅಭಿವೃದ್ಧಿ ಯೋಜನಾ ನಕ್ಷೆಯ ಸ್ವತ್ತಿನ ಸಂಖ್ಯೆ: 150300402500221657ರಲ್ಲಿ ಬ್ಲಾಕ್-Sರಲ್ಲಿ ನೆಲ+02ಅಂತಸ್ತುಗಳು ಒಟ್ಟು 05 ವಸತಿ ಘಟಕಗಳಿಗೆ ಕಟ್ಟಡ ನಿರ್ಮಾಣ ಮಾಡುವ ಸಂಬಂಧ ಮೆ|| ನಿರ್ವಣ ಡೆವಲಪರ್ಸ್, ಇವರ ಪರವಾಗಿ ಡೈರೆಕ್ಟರ್ ಆದ ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್, ಇವರಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರ ಕಲಂ 15(1) ರನ್ವಯ ಈ ಕೆಳಕಂಡ ಷರತ್ತುಗಳಿಗೊಳಪಡಿಸಿ, ಪ್ರಾರಂಭಿಕ ಪ್ರಮಾಣ ಪತ್ರ ನೀಡಿದೆ.

ಷರತ್ತುಗಳು

- 1) ಈ ಕಛೇರಿಯಿಂದ ಯೋಜನೆಗೆ ಸಂಬಂಧಿಸಿದಂತೆ ಕಟ್ಟಡ ನಕ್ಷೆಗೆ ಮಾತ್ರ ಅನುಮೋದನೆ ನೀಡಿದ್ದು, ತಂಟೆ ಮತ್ತು ತಕರಾರು ಇದ್ದಲ್ಲಿ ಅರ್ಜಿದಾರರೇ ಸಂಪೂರ್ಣ ಜವಾಬ್ದಾರಾಗಿರುತ್ತಾರೆ.
- 2) ಇದು ಕಟ್ಟಡ ನಿರ್ಮಾಣದ ಬಗ್ಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 15(1)ರಡಿ ನೀಡಲಾಗಿರುವ ಪ್ರಾರಂಭಿಕ ಪ್ರಮಾಣ ಪತ್ರವಾಗಿರುತ್ತದೆ. ಈ ಪ್ರಾರಂಭಿಕ ಪ್ರಮಾಣ ಪತ್ರವು ಮಾಲೀಕತ್ವದ ದೃಢೀಕರಣ/ ರುಜುವಾತು ಪತ್ರವಾಗಿರುವುದಿಲ್ಲ.
- 3) ಸದರಿ ನಿವೇಶನದಲ್ಲಿ ಕಟ್ಟುವ ಕಟ್ಟಡವನ್ನು ಈ ಕಛೇರಿಯಿಂದ ಅನುಮತಿ ನೀಡಿರುವಂತೆ ವಸತಿ ಉದ್ದೇಶದ ಮಾತ್ರ ಉಪಯೋಗಿಸತಕ್ಕದ್ದು ಮತ್ತು ಕಟ್ಟಡವನ್ನು ಅನುಮೋದಿತ ನಕ್ಷೆಯಂತೆ ನಿರ್ಮಿಸತಕ್ಕದ್ದು.
- 4) ಕಟ್ಟಡ ನಿರ್ಮಾಣವು ಜಾರಿಯಲ್ಲಿರುವ ವಲಯ ನಿಯಮಾವಳಿಗಳು ಮತ್ತು ಕಟ್ಟಡದ ವಿಧಿಗಳ ನಿಬಂಧನೆಗಳಿಗೆ ಅನುಗುಣವಾಗಿರತಕ್ಕದ್ದು.

..2..

09/01/25

- 5) ಈ ಪ್ರಾರಂಭಿಕ ಪ್ರಮಾಣ ಪತ್ರವು ಮಂಜೂರಾದ ದಿನಾಂಕದಿಂದ ಎರಡು ವರ್ಷದವರೆಗೆ ಮಾತ್ರ ಮಾನ್ಯತೆ ಹೊಂದಿರುತ್ತದೆ. ಈ ಅವಧಿ ಮುಗಿದ ನಂತರ ಹೊಸದಾಗಿ ಪ್ರಾರಂಭಿಕ ಪ್ರಮಾಣ ಪತ್ರ ಪಡೆಯದೆ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಹಾಗೂ ಮುಂದುವರಿಸಬಾರದು.
- 6) ನಿರ್ಮಾಣ ಕಾರ್ಯಕ್ಕೆ ಬಾಲ ಕಾರ್ಮಿಕರನ್ನು ನಿಯೋಜಿಸಿಕೊಳ್ಳತಕ್ಕದ್ದಲ್ಲ ಹಾಗೂ ಕಾರ್ಮಿಕರ ಕಲ್ಯಾಣ ನಿಧಿಗೆ ಪಾವತಿಸಬೇಕಾದ ಶುಲ್ಕವನ್ನು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಯಿಂದ ಪರವಾನಗಿ ಪಡೆಯುವ ಸಮಯದಲ್ಲಿ ಕಡ್ಡಾಯವಾಗಿ ಪಾವತಿಸತಕ್ಕದ್ದು.
- 7) ಅನುಮೋದಿತ ನಕ್ಷೆಯನ್ನು ಉಲ್ಲಂಘಿಸಿ ಕಟ್ಟಡ ಕಾರ್ಯವನ್ನು ಕೈಗೊಳ್ಳಬಾರದು ಮತ್ತು ಏನಾದರೂ ಬದಲಾವಣೆಗಳು ಅವಶ್ಯವಿದ್ದಲ್ಲಿ ಮಾರ್ಪಾಡಿತ ನಕ್ಷೆಗೆ ಮಂಜೂರಾತಿ ಪಡೆದು ಮುಂದುವರಿಸತಕ್ಕದ್ದು.
- 8) ಅನುಮೋದಿತ ಕಟ್ಟಡ ನಕ್ಷೆಯ ಒಂದು ಪ್ರತಿಯನ್ನು ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅಧಿಕಾರಿಗಳ ಸಮೀಕ್ಷೆಗಾಗಿ ಪ್ರದರ್ಶಿಸತಕ್ಕದ್ದು.
- 9) ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ರಸ್ತೆಯಲ್ಲಿ ಶೇಖರಣೆ ಮಾಡಬಾರದು, ಈ ರೀತಿ ಮಾಡಿರುವುದು ಕಂಡು ಬಂದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರವನ್ನು ರದ್ದುಪಡಿಸಲಾಗುವುದು.
- 10) ಕಟ್ಟಡ ನಡುಜಾಗ ಪ್ರದೇಶದಲ್ಲಿ ಗಿಡ/ ಮರಗಳನ್ನು ಬೆಳಸತಕ್ಕದ್ದು.
- 11) ನಿವೇಶನದ ಆವರಣದೊಳಗೆ ಮಳೆ ನೀರು ಕೊಯ್ಲುನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 12) ಕಟ್ಟಡದಲ್ಲಿ ಸೋಲಾರ್ ವಾಟರ್ ಹೀಟರ್‌ನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 13) ಸದರಿ ಕಟ್ಟಡ ವಿನ್ಯಾಸಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳು ಉದ್ಭವಿಸಿದಲ್ಲಿ ನ್ಯಾಯಾಲಯದ ತೀರ್ಮಾನಕ್ಕೆ ಬದ್ಧರಾಗಿರತಕ್ಕದ್ದು.
- 14) ಸದರಿ ನಿವೇಶನದಲ್ಲಿ ಸರ್ಕಾರದ/ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದು ಬಂದಲ್ಲಿ, ಅಂತಹ ಸಂದರ್ಭದಲ್ಲಿ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅನುಮೋದಿತ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 15) ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪುದಾಖಲೆ ಅಥವಾ ಇನ್ನಿತರೆ ಘೋರ್ಷರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಕಟ್ಟಡ ನಕ್ಷೆ ಅನುಮೋದನೆಯು ತನ್ನಿಂದತಾನೇ ರದ್ದಾಗುವುದೆಂದು ಪರಿಗಣಿಸತಕ್ಕದ್ದು.
- 16) ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರ ಪತ್ರ ಸಂಖ್ಯೆ: CTE-340805 PCB Id: 181983 ದಿನಾಂಕ: 24.11.2023, Ministry of Government, Forest and Climate Change ರವರ ಪತ್ರ ಸಂಖ್ಯೆ: SEIAA/207/CON/2023 ದಿನಾಂಕ: 01.12.2023, ಗ್ರಾಮ ಪಂಚಾಯಿತಿ ರವರ ಪತ್ರ ಸಂಖ್ಯೆ: ಸಮೇತನಹಳ್ಳಿ ಗ್ರಾಮ ಪಂಚಾಯಿತಿ ರವರ ಪತ್ರ ದಿನಾಂಕ: 28.02.2024, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ನಿ)ರವರ ಪತ್ರ ಸಂಖ್ಯೆ: CEBRAZ/SEO/AEE-2/2024-25/4742-45 ದಿನಾಂಕ: 21.10.2024ರಲ್ಲಿ ವಿಧಿಸಿರುವ ಎಲ್ಲಾ ನಿಬಂಧನೆಗಳಿಗೆ ಬದ್ಧರಾಗತಕ್ಕದ್ದು ಮತ್ತು ನಿಬಂಧನೆಗಳನ್ನು ತಪ್ಪದೇ ಪಾಲಿಸತಕ್ಕದ್ದು.

09/01/25

- 1) ಪ್ರಸ್ತಾವಿತ ಪ್ರದೇಶದಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗವನ್ನು Lift/Rampನಲ್ಲಿ ಎರಡು ಚಕ್ರಗಳ ಖರ್ಚು ಸರಾಗವಾಗಿ ಹೋಗಿಬರುವಂತೆ ಕಡ್ಡಾಯವಾಗಿ ನಿರ್ಮಿಸತಕ್ಕದ್ದು.
- 2) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31-03-2017ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.
- 3) ಅನುಮೋದಿತ ನಕ್ಷೆಯ ವಿವರಗಳು ಈ ಕೆಳಕಂಡಂತಿವೆ.

i)	ಉಪಯೋಗ: ವಸತಿ		
ii)	ನಡುಚಾಗಗಳು	ವಲಯ ನಿಯಮಾವಳಿಯಂತೆ	ನಕ್ಷೆಯಂತೆ
	ಮುಂಭಾಗ	5.00ಮೀ	5.00ಮೀ
	ಹಿಂಭಾಗ	5.00ಮೀ	5.00ಮೀ
	ಎಡಭಾಗ	5.00ಮೀ	5.00ಮೀ
	ಬಲಭಾಗ	5.00ಮೀ	5.00ಮೀ
iii)	ನಿವೇಶನದ ವಿಸ್ತೀರ್ಣ	-	52229.01ಚ.ಮೀ.ಗಳು
iv)	ಪ್ಲಿಂತ್ ವಿಸ್ತೀರ್ಣ	-	748.05 ಚ.ಮೀ.ಗಳು
v)	ಕ್ಷೇತ್ರಾವರಿಸುವಿಕೆ	-	ಶೇ. 42.39%
vi)	ಒಟ್ಟು ಕಟ್ಟಡ ನಿರ್ಮಾಣದ ವಿಸ್ತೀರ್ಣ (Gross Area)	-	1545.80 ಚ.ಮೀ.
vii)	ಕಟ್ಟಡದ ಎತ್ತರ	ನೆಲ+02	10.35ಮೀ
viii)	ಎಫ್.ಎ.ಆರ್.	2.25	0.78
ix)	ವಾಹನ ನಿಲುಗಡೆ	302	302
x)	ದ್ವಿಚಕ್ರ ವಾಹನ ನಿಲುಗಡೆ	1038.13 ಚ.ಮೀ	1038.13 ಚ.ಮೀ
xi)	ರಸ್ತೆ ಮಾರ್ಜಿನ್	-	-
xii)	ಕಟ್ಟಡ ರೇಖೆ	-	-

- 4) ಯೋಜನಾ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ನಿಯಮಗಳು/ ಷರತ್ತುಗಳಿಗೆ ಬದ್ಧರಾಗಿರತಕ್ಕದ್ದು.
- 5) ಮೇಲ್ಕಂಡ ಷರತ್ತುಗಳನ್ನು ಉಲ್ಲಂಘಿಸಿದ್ದಲ್ಲಿ /ಅನುಮೋದಿತ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕೈಗೊಂಡಲ್ಲಿ, ಯೋಜನಾ ಪ್ರಾಧಿಕಾರವು ನೀಡಿರುವ ಅನುಮೋದನೆಯು ತನ್ನಿಂದತಾನೇ ಸ್ವಯಂಚಾಲಿತವಾಗಿ ರದ್ದಾಗುತ್ತದೆ.
- 6) ಅನುಮೋದಿತ ಕಟ್ಟಡ ನಕ್ಷೆಗಳನ್ನು ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
- 7) ಕಟ್ಟಡ ನಕ್ಷೆಗೆ ಸಂಬಂಧಿಸಿದಂತೆ ವಸತಿ ಮತ್ತು ವಸತಿಯೇತರ ಕಟ್ಟಡಗಳಿಗೆ (Commercial/ Residential) ರೇರಾ ವ್ಯಾಪ್ತಿಗೆ ಒಳಪಡುವ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣ ಪತ್ರ (Commencement Certificate) ಮತ್ತು ಸ್ವಾಧೀನಾನುಭವ ಪತ್ರವನ್ನು (Occupancy Certificate) ನೀಡುವ ಮುನ್ನ ಸದರಿ ಯೋಜನೆಯು ರೇರಾದಲ್ಲಿ ನೋಂದಾಯಿಸತಕ್ಕದ್ದು.

6/09/01/25

- 8) ಕಟ್ಟಡ ಕಟ್ಟಲು ಪ್ರಾರಂಭಿಸುವ ಮುನ್ನ ಸ್ಟೆಬಿಲಿಟಿ ಸರ್ಟಿಫಿಕೇಟ್‌ನ್ನು ಸ್ಟ್ರಕ್ಚರಲ್ ಇಂಜಿನಿಯರ್ ರವರಿಂದ ಕಡ್ಡಾಯವಾಗಿ ಪಡೆಯತಕ್ಕದ್ದು.
- 9) ಸ್ವಾಧೀನಾನುಭವ ಪ್ರಮಾಣ ಪತ್ರ ಮತ್ತು ಪೂರ್ಣಗೊಂಡ ಪ್ರಮಾಣ ಪತ್ರವನ್ನು ಸಂಬಂಧಿತ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳತಕ್ಕದ್ದು.

ಮೇಲಿನಂತೆ ನೀಡಲಾಗಿರುವ ಅನುಮತಿಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಸೆಕ್ಷನ್ 15(4)ರ ಅಡಿಯಲ್ಲಿ ಅಗತ್ಯ ಕ್ರಮಜರುಗಿಸಲಾಗುವುದು.

09/01/25

ಸದಸ್ಯ ಕಾರ್ಯದರ್ಶಿಗಳು (ಅ.ಪ)

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
ಪ್ರಾಧಿಕಾರ, ಬೆಂಗಳೂರು.

೫

ಇವರಿಗೆ,

ಮೆ|| ನಿರ್ವಣ ಡೆವಲಪರ್ಸ್ ಇವರ ಪರವಾಗಿ ಡೈರೆಕ್ಟರ್ ಆದ
ತನ್ಮಯ್ ತ್ರಿಲೋಕ್ ಚಂದ್ ಅಗರ್ವಾಲ್.,
ನಂ.42, ಗೋಯಲ್ ಹೌಸ್,
ಕರ್ನಾಟಕ ಕ್ಲಬ್ ಎದುರು,
ಎಸ್.ಜಿ. ಹೈವೇ, ಅಹಮದಬಾದ್.

- ಯಥಾ ಪ್ರತಿಯನ್ನು:
1. ಕಾರ್ಯದರ್ಶಿಗಳು, ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ, ನಂ. 1/14, 2ನೇ ಮಹಡಿ, ಸಿಲ್ವರ್ ಬ್ಲಾಕ್, ಯೂನಿಟಿ ಬಿಲ್ಡಿಂಗ್ ಹಿಂಭಾಗ, 3ನೇ ಕ್ರಾಸ್, ಮಿಷನ್ ರಸ್ತೆ, ಬೆಂಗಳೂರು. ಇವರಿಗೆ ಅನುಮೋದಿತ ನಕ್ಷೆ ಪ್ರತಿಯೊಂದಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.
 2. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಮೇತನಹಳ್ಳಿ ಗ್ರಾಮ ಪಂಚಾಯತಿ, ಹೊಸಕೋಟೆ ತಾಲ್ಲೂಕು ಇವರಿಗೆ ಕಟ್ಟಡ ನಕ್ಷೆಯ ಪ್ರತಿಗಳೊಂದಿಗೆ ಮುಂದಿನ ಸೂಕ್ತ ಕ್ರಮಕ್ಕಾಗಿ ಕಳುಹಿಸಿದೆ.